



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

GSTIN : 29AAALB0060D1ZS

ಸಂಖ್ಯೆ : ಬೆಂಅಪ್ರಾ/ನಯೋಸ/PRL-24/2015-16/406 /2023-24
No. Computer No. 72991

ದಿನಾಂಕ :
Date : 24/05/2023

ಕಾರ್ಯಾದೇಶ

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

- ಉಲ್ಲೇಖ:-**
1. ಅರ್ಜಿದಾರರ ಅರ್ಜಿ ದಿನಾಂಕ 15.09.2015.
 2. ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಠರಾವು ಸಂಖ್ಯೆ: 57/2017, ದಿನಾಂಕ:07.06.2017.
 3. ಈ ಕಛೇರಿ ಪತ್ರ ಸಂಖ್ಯೆ ಬೆಂಅಪ್ರಾ/ನಯೋಸ/PRL-24/2015-16/665/2017-18 ದಿನಾಂಕ 01.07.2017.
 4. ಕೆನರಾ ಬ್ಯಾಂಕ್ ಚಲನ್ ನಂ. 24148 ದಿನಾಂಕ 20.07.2017.
 5. ಈ ಕಛೇರಿ ಅನೌಪಚಾರಿಕ ಟಿಪ್ಪಣಿ ಪತ್ರ ಸಂಖ್ಯೆ: ಬೆಂಅಪ್ರಾ/ನಯೋಸ/PRL-24/2015-16/1010/2017-18 ದಿನಾಂಕ 17.08.2017.
 6. ಅಧಿಕ ಜಿಲ್ಲಾ ನೋಂದಣಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಅಪ್ರಾ ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರಗಳ ಸಂಖ್ಯೆ BDA-1-02892-2017-18, ಸಿ.ಡಿ. ನಂ. BDAD227, ದಿನಾಂಕ 24.08.2017.
 7. ಈ ಕಛೇರಿ ಪತ್ರ ಸಂಖ್ಯೆ ಬೆಂಅಪ್ರಾ/ನಯೋಸ/PRL-24/2015-16/1243/2017-18 ದಿನಾಂಕ 26.09.2017 ಮತ್ತು ಬೆಂಅಪ್ರಾ/ನಯೋಸ/PRL-24/2015-16/1361/ 2017-18 ದಿನಾಂಕ 24.10.2017.
 8. ಕೆನರಾ ಬ್ಯಾಂಕ್ ಚಲನ್ ನಂ. 3516 ದಿನಾಂಕ 27.09.2017 ಮತ್ತು ಚಲನ್ ನಂ. 5096 ದಿನಾಂಕ 02.11.2017.
 9. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಸಿವಿಲ್ ಅಪೀಲು ಸಂಖ್ಯೆ 7661-63/2018 (Arising out of SLP 10216-10218(2018), ದಿನಾಂಕ 03.08.2018.
 10. ಸರ್ಕಾರದ ಅಂತಿಮ ಅಧಿಸೂಚನೆ ಸಂಖ್ಯೆ: UDD/553/MNX/2018, ಬೆಂಗಳೂರು ದಿನಾಂಕ: 30/10/2018.
 11. ಈ ಕಛೇರಿ ಆದೇಶ ಸಂಖ್ಯೆ ಬೆಂಅಪ್ರಾ/ನಯೋಸ/2274/2018-19 ದಿನಾಂಕ: 25.03.2019.

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

12. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ MA No.1614-1616/2019 in MA No.1346-1348/2019 in CA No.7661-7663/2018, ದಿನಾಂಕ : 05.05.2021 & 14.07.2021.
13. ಪ್ರಾಧಿಕಾರದ ಸಭೆಯ ರೆಕಾರ್ಡ್ ಸಂಖ್ಯೆ: 88/21 ದಿನಾಂಕ: 13.10.2021.
14. ಅರ್ಜಿದಾರರ ಪ್ರಮಾಣ ಪತ್ರ ದಿನಾಂಕ: 21.03.2023.
15. ಪ್ರಾಧಿಕಾರದ ಸಭೆಯ ರೆಕಾರ್ಡ್ ಸಂಖ್ಯೆ: 20/23 ದಿನಾಂಕ: 27.02.2023.
16. ಅರ್ಜಿದಾರರ ಮನವಿ ಪತ್ರ ದಿನಾಂಕ: 19.04.2023.
17. ಈ ಕಛೇರಿ ಅನೌಪಚಾರಿಕ ಟಿಪ್ಪಣಿ ಪತ್ರ ಸಂಖ್ಯೆ ಬೆಂಗಳೂರು/ನಯೋಸ/PR-24/2015-16/193/2023-24 ದಿನಾಂಕ : 20.04.2023.
18. ಕಾರ್ಯಪಾಲಕ ಅಭಿಯಂತರರು, ಡಿ.ಎಸ್.ಕೆ.ಎಲ್-2 ರವರ ಅ.ಟಿ ಪತ್ರ ಸಂಖ್ಯೆ: ಬೆಂಗಳೂರು/ಕಾ.ಪಾ.ಅ/ಡಿ.ಎಸ್.ಕೆ.ಎಲ್.ವಿ-2/261/2023-24 ದಿನಾಂಕ: 24.04.2023.
19. ಈ ಕಛೇರಿ ಅನೌಪಚಾರಿಕ ಟಿಪ್ಪಣಿ ಪತ್ರ ಸಂಖ್ಯೆ: ಬೆಂಗಳೂರು/ನಯೋಸ/PR-24/2015-16/296/2023-24 ದಿನಾಂಕ: 05.05.2023.
20. ಅಧಿಕ ಜಿಲ್ಲಾ ನೋಂದಣಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರಗಳ ಸಂಖ್ಯೆ BDA-1-00164-2023-24, ಸಿ.ಡಿ. ನಂ. BDAD1331, ದಿನಾಂಕ 11.05.2023.

* * * * *

ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದನೆ ನೀಡುವಂತೆ ಶ್ರೀ ಮುನಿಹನುಮಯ್ಯ ಮತ್ತು ಇತರರ ರವರ ಜಿಪಿಎದಾರರಾದ ಶ್ರೀ.ಬಿ ರಘುರಾಮಿರಡ್ಡಿ ಮತ್ತು ಶ್ರೀ ಬಿ ರಾಮಮೋಹನ್ ರಡ್ಡಿ ಹಾಗೂ ಶ್ರೀ ಹನುಮಂತರಾಯಪ್ಪ ರವರುಗಳು ಉಲ್ಲೇಖ [1] ರ ಅರ್ಜಿಯಲ್ಲಿ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ದಿನಾಂಕ 07.06.2017 ರಂದು ಜರುಗಿದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 57/2017 ರಲ್ಲಿ ಮಂಡಿಸಲಾಗಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು “ಚರ್ಚೆಯ ನಂತರ ಡಾ: ಶಿವರಾಮ ಕಾರಂತ ಬಡಾವಣೆಗಾಗಿ ಹೊರಡಿಸಿದ್ದ ಪ್ರಾರಂಭಿಕ ಅಧಿಸೂಚನೆಯನ್ನು ಮಾನ್ಯ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದ್ದರ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿ WA No. 5098 / 2016 ಅನ್ನು ಮಾನ್ಯ ಉಚ್ಚ ನ್ಯಾಯಾಲಯವು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಅರ್ಜಿದಾರರ ಪರವಾಗಿ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸಬಹುದೆಂದು ಹಾಗೂ ಅರ್ಜಿದಾರರಿಂದ ಪುರೋಭಿವೃದ್ಧಿ ಶುಲ್ಕ ಪಾವತಿಸಿಕೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲವೆಂದು ತೀರ್ಮಾನಿಸಿ ಪ್ರಸ್ತಾವನೆಯು RMP-

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

2015 ವಲಯ ನಿಯಮಾವಳಿಗೆ ಅನುಗುಣವಾಗಿರುವುದರಿಂದ ಹಾಗೂ NGT ಅದೇಶದಂತೆ ಕರೆಯ ಅಂಚಿನಿಂದ 75 ಮೀ, ಬಫರ್ ಅನ್ನು ಕಾಯ್ದಿರಿಸಿರುವುದರಿಂದ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಬೆಂಗಳೂರು ಉತ್ತರ ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1, 36/2, 37/2 ಮತ್ತು 40/1 ರಲ್ಲಿನ ಒಟ್ಟು 04 ಎಕರೆ 13 ಗುಂಟೆ ಪೈಕಿ (06 ಗುಂಟೆ 'ಬಿ' ಖರಾಬು ಹೊರತುಪಡಿಸಿ) ಉಳಿದ 04 ಎಕರೆ 07 ಗುಂಟೆ (16896.98 ಚ.ಮೀ) ವಿಸ್ತೀರ್ಣ ಪ್ರದೇಶಕ್ಕೆ ನಕ್ಷೆ ಅನುಮೋದಿಸುವ ಅಧಿಕಾರವನ್ನು ಆಯುಕ್ತರವರಿಗೆ ಪ್ರತ್ಯಾಯೋಜಿಸಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸಲು ತೀರ್ಮಾನಿಸಲಾಯಿತು.”

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ಉಲ್ಲೇಖ [3] ರ ಪತ್ರದಲ್ಲಿ ವಿವಿಧ ಶುಲ್ಕಗಳ ಬಾಬು ₹.10,80,500/- [ಹತ್ತು ಲಕ್ಷದ ಎಂಭತ್ತು ಸಾವಿರದ ಐನೂರು ಮಾತ್ರ] ಅನ್ನು ಪ್ರಾಧಿಕಾರಕ್ಕೆ ಪಾವತಿಸಲು ತಿಳಿಸಲಾಗಿತ್ತು.

ಉಲ್ಲೇಖ [4] ರಂತೆ ಅರ್ಜಿದಾರರು ದಿನಾಂಕ 20.07.2017 ರಂದು ಚಲನ್ ನಂ. 24148 ರ ಮೂಲಕ ₹.10,80,500/- [ಹತ್ತು ಲಕ್ಷದ ಎಂಭತ್ತು ಸಾವಿರದ ಐನೂರು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ. ಸದರಿ ಮೊತ್ತವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯವಾಗಿರುವ ಬಗ್ಗೆ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ : 06.08.2017 ರಂದು ದೃಢೀಕರಿಸಿರುತ್ತಾರೆ.

ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ/ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸಿಕೊಳ್ಳುವಂತೆ ಕಾರ್ಯಪಾಲಕ ಅಭಿಯಂತರರಿಗೆ [ಉತ್ತರ ವಿಭಾಗ] ಉಲ್ಲೇಖ [5] ರಲ್ಲಿ ತಿಳಿಸಲಾಗಿತ್ತು. ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ/ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಉಲ್ಲೇಖ [6] ರಲ್ಲಿ ಹಸ್ತಾಂತರಿಸಿಕೊಂಡಿರುವುದಾಗಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರು, ಉತ್ತರ ವಿಭಾಗದವರು ವರದಿ ಮಾಡಿರುತ್ತಾರೆ.

ಸರ್ಕಾರದ ಸುತ್ತೋಲೆ ಸಂಖ್ಯೆ:ನಅಇ 36 ಬೆಂಮಪ್ರಾ 2016 (ಭಾಗ) ದಿನಾಂಕ: 27.01.2017 ರಂತೆ ಉಲ್ಲೇಖ [7] ರಲ್ಲಿ ಅರ್ಜಿದಾರರಿಗೆ ಕರೆ ಅಭಿವೃದ್ಧಿ ಶುಲ್ಕ ಈ ಹಿಂದೆ ಪಾವತಿಸಿರುವ ಮೊತ್ತವನ್ನು ಹೊರತುಪಡಿಸಿ ₹.4,930/- ಅನ್ನು ದಿನಾಂಕ 26.09.2017 ರಂದು ಮತ್ತು ಪ್ರಾಧಿಕಾರದ ಆರ್ಥಿಕ ಸದಸ್ಯರು ದಿನಾಂಕ: 07.10.2017 ರಂದು ಅರ್ಜಿದಾರರು ಪಾವತಿಸಿರುವ ಮೊತ್ತಕ್ಕೆ ದಿನಾಂಕ: 01.07.2017 ರಿಂದ ಜಿಎಸ್ ಟಿ ದರ ಅನ್ವಯವಾಗುತ್ತದೆ ಎಂದು ತಿಳಿಸಿರುವುದರಿಂದ ಉಲ್ಲೇಖ [7] ರ ದಿನಾಂಕ 24.10.2017 ರಲ್ಲಿ ₹.1,87,760/- ಅನ್ನು ಪಾವತಿಸುವಂತೆ ತಿಳಿಸಲಾಗಿ ಅರ್ಜಿದಾರರು ದಿನಾಂಕ 27.09.2017 ರಂದು ಚಲನ್ ನಂ. 3516 ರ ಉಲ್ಲೇಖ [8] ರಲ್ಲಿ ₹.4,930/- ಅನ್ನು ಮತ್ತು ದಿನಾಂಕ 02.11.2017 ರಂದು ಚಲನ್ ನಂ. 5096 ರ ಉಲ್ಲೇಖ [8] ರಲ್ಲಿ ₹.1,87,760/- ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ.

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಾಧಿಕಾರದಿಂದ ದಾಖಲಿಸಲಾದ ಸಿವಿಲ್ ಅಪೀಲು ಸಂಖ್ಯೆ 7661-63/2018 (Arising out of SLP 10216-10218(2018), ದಿನಾಂಕ 03.08.2018 ರ ಆದೇಶದಂತೆ ಪ್ರಾಧಿಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ಡಾ:ಕೆ.ಶಿವರಾಮು ಕಾರಂತ ಬಡಾವಣೆಗೆ ಜಮೀನನ್ನು ಭೂಸ್ವಾಧೀನಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976 ರ ಕಲಂ 19 (1) ರಡಿಯಲ್ಲಿ ಅಂತಿಮ ಅಧಿಸೂಚನೆಯನ್ನು 3 ತಿಂಗಳೊಳಗಾಗಿ ಹೊರಡಿಸಲು ಉಲ್ಲೇಖ [9] ರಲ್ಲಿ ಆದೇಶವಾಗಿರುತ್ತದೆ.

ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1 ರಲ್ಲಿನ 1 ಎಕರೆ 17 ಗುಂಟೆ, 36/2 ರಲ್ಲಿನ 0 ಎಕರೆ 31.50 ಗುಂಟೆ, 37/2 ರಲ್ಲಿನ 1 ಎಕರೆ 15 ಗುಂಟೆ ಮತ್ತು 40/1 ರಲ್ಲಿನ 0 ಎಕರೆ 23.50 ಗುಂಟೆ ಜಮೀನುಗಳನ್ನು ಒಳಗೊಂಡಂತೆ ಒಟ್ಟು 17 ಗ್ರಾಮಗಳಿಗೆ ಸೇರಿದ ಸುಮಾರು 3546 ಎಕರೆ 12 ಗುಂಟೆ ಪ್ರದೇಶದಲ್ಲಿ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಉಲ್ಲೇಖ [10] ರಲ್ಲಿ ಹೊರಡಿಸಲಾಗಿದೆ.

ಘನ ಸರ್ವೋಚ್ಚ ನ್ಯಾಯಾಲಯದ ಸಿವಿಲ್ ಅಪೀಲ್ ಸಂಖ್ಯೆ: 5016/2016 ದಿನಾಂಕ: 05.03.2019 ರ ಆದೇಶದಂತೆ ಉಲ್ಲೇಖ [11] ರ ಕಛೇರಿ ಆದೇಶದಲ್ಲಿ RMP-2015 ರ ವಲಯ ನಿಯಮಾವಳಿಯಲ್ಲಿ ನಿಗದಿಪಡಿಸಿರುವಂತೆ ಕರೆ ಮತ್ತು ರಾಜಾಕಾಲುವೆ / ನಾಲಾಗಳಿಗೆ ಬಫರ್ ಕಾಯ್ದಿರಿಸಲು ಸೂಚಿಸಲಾಗಿರುತ್ತದೆ.

ಡಾ:ಕೆ.ಶಿವರಾಮಕಾರಂತ ಬಡಾವಣೆ ಅಂತಿಮ ಅಧಿಸೂಚಿತ ಪ್ರದೇಶದಲ್ಲಿ ಪ್ರಾಧಿಕಾರದಿಂದ ಈಗಾಗಲೇ ಅನುಮೋದನೆಗೆ ಪರಿಗಣಿಸಿರುವ ಪ್ರಕರಣಗಳ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಉಲ್ಲೇಖ [12] ರ ದಿನಾಂಕ: 14.07.2021 ರ ಆದೇಶದಲ್ಲಿ ಸದರಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳದಂತೆ ಹಾಗೂ ಉಲ್ಲೇಖ [12] ರ ದಿನಾಂಕ: 05.05.2021 ರ ಆದೇಶದಲ್ಲಿನ ನಿರ್ದೇಶನಗಳನ್ನು ಒಳಗೊಂಡಿದೆ ಎಂದು ಆದೇಶಿಸಲಾಗಿದೆ. ಅದರಂತೆ ಸದರಿ ಬಡಾವಣೆಯಲ್ಲಿನ ನಿವೇಶನದಾರರು Betterment Tax ನ್ನು ಪಾವತಿಸಬೇಕಾಗಿರುತ್ತದೆ.

ಸದರಿ ಆದೇಶದಂತೆ ಪ್ರಾಧಿಕಾರಕ್ಕೆ ಡಾ:ಕೆ.ಶಿವರಾಮಕಾರಂತ ಬಡಾವಣೆಯಲ್ಲಿ ಅನುಮೋದನೆ ಕೋರಿ ಸ್ವೀಕರಿಸಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿನಾಂಕ: 13.10.2021 ರಂದು ನಡೆದ ಪ್ರಾಧಿಕಾರದ ಸಭೆಗೆ ಮಂಡಿಸಲಾಗಿ ಉಲ್ಲೇಖ (13) ರಲ್ಲಿ ವಿಷಯ ಸಂಖ್ಯೆ: 82/2021 ರ ತೀರ್ಮಾನದಲ್ಲಿ ಕೋಷ್ಟಕ-1 ರಲ್ಲಿನ ಕ್ರಮ ಸಂಖ್ಯೆ: 10 ರಲ್ಲಿ ಈ ಕೆಳಕಂಡಂತೆ ತೀರ್ಮಾನಿಸಲಾಗಿರುತ್ತದೆ.

“ದಿನಾಂಕ 14/07/2021 ರ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಕ್ರಮವಹಿಸಿ ಕೆಟಿಸಿಬಿ ಕಾಯ್ದೆ 1961 ರ ಕಲಂ 17 (2ಎ) ರನ್ವಯ ನಿಯಮಾನುಸಾರ ಬಡಾವಣೆ ನಕ್ಷೆ ಅನುಮೋದಿಸಿ ಕ್ರಮವಹಿಸಲು ಹಾಗೂ ದಿನಾಂಕ 05/05/2021 ರ ಮಾನ್ಯ ಸರ್ವೋಚ್ಚ ನ್ಯಾಯಾಲಯವು “The site owners in these approved layouts are liable to pay betterment tax in accordance with Section 20 of the B.D.A. Act to the B.D.A” ಎಂದು ಆದೇಶಿಸಿದ್ದು, ಸದರಿ ಆದೇಶದಂತೆ ಕ್ರಮವಹಿಸಲು ತೀರ್ಮಾನಿಸಲಾಯಿತು”

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

ಡಾ|| ಕೆ.ಶಿವರಾಮಕಾರಂತ ಬಡಾವಣೆ ವಸತಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ನಿವೇಶನಗಳಿಗೆ ಇನ್ನೂ Betterment Tax ಅನ್ನು ನಿಗದಿಪಡಿಸಿಲ್ಲವಾದ್ದರಿಂದ ಅರ್ಜಿದಾರರ ಪರವಾಗಿ ಬಡಾವಣೆ ನಕ್ಷೆ ಅನುಮೋದಿಸುವ ಸಂಬಂಧ ಪ್ರಾಧಿಕಾರದ ಕಾನೂನು ಅಧಿಕಾರಿಗಳು ಕಡತ ಸಂಖ್ಯೆ: 85346 ರ ಕಂಡಿಕೆ (391) ರಲ್ಲಿ Betterment Tax ಅನ್ನು ಪಾವತಿಸುವ ಷರತ್ತನ್ನು ವಿಧಿಸಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡುವ ಬಗ್ಗೆ ಅಭಿಪ್ರಾಯ ನೀಡಿ ಅರ್ಜಿದಾರರಿಂದ Betterment Tax ಗೆ ಸಂಬಂಧಿಸಿದಂತೆ ಪಡೆಯಬೇಕಾಗಿರುವ ಪ್ರಮಾಣ ಪತ್ರದ ನಮೂನೆಯನ್ನು ಸಹ ನೀಡಿರುತ್ತಾರೆ. ಅದರಂತೆ ಅರ್ಜಿದಾರರು ಉಲ್ಲೇಖ [14] ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ Betterment Tax ಪಾವತಿಸುವ ಕುರಿತು ಕಾನೂನು ವಿಭಾಗದಿಂದ ನೀಡಿರುವ ನಮೂನೆಯಂತೆ ಪ್ರಮಾಣ ಪತ್ರವನ್ನು ಸಲ್ಲಿಸಿರುತ್ತಾರೆ.

ಡಾ:ಕೆ ಶಿವರಾಮಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಘನ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದಿನಾಂಕ: 27.02.2023 ರ ಪ್ರಾಧಿಕಾರದ ಸಭೆಯ ವಿಷಯ ಸಂಖ್ಯೆ: 20/23 ರಲ್ಲಿ ಡಾ|| ಕೆ.ಶಿವರಾಮಕಾರಂತ ಬಡಾವಣೆ ತಾತ್ಕಾಲಿಕ-2 ಯೋಜನಾ ವಿನ್ಯಾಸ ನಕ್ಷೆಯನ್ನು ಕೆಲವೊಂದು ಷರತ್ತುಗಳಿಗೆ ಒಳಪಡಿಸಿ ಅನುಮೋದಿಸಲು ಉಲ್ಲೇಖ [15] ರಲ್ಲಿ ತೀರ್ಮಾನಿಸಲಾಗಿರುತ್ತದೆ. ಸದರಿ ಬಡಾವಣೆ ನಕ್ಷೆಯಲ್ಲಿ ಬಡಾವಣೆ ವ್ಯಾಪ್ತಿಯಲ್ಲಿ ಹಾದುಹೋಗಿರುವ ಗ್ಯಾಸ್/ ಪೆಟ್ರೋನೇಟ್ ಪೈಪ್ ಲೈನ್ ನ Alignment ಅನ್ನು ನಿಖರವಾಗಿ ಸರ್ವೆ ಮಾಡಿ ಡಾ:ಕೆ ಶಿವರಾಮಕಾರಂತ ಬಡಾವಣೆಯಲ್ಲಿ ಯಥಾವತ್ತಾಗಿ ಗುರುತಿಸಲಾಗಿರುತ್ತದೆ. ಅದರಂತೆ RMP-2015 ರಲ್ಲಿ ಪ್ರಸ್ತಾಪಿಸಿರುವ 30.0 ಮೀ ಅಗಲದ ರಸ್ತೆಯಲ್ಲಿ ಸದರಿ ಗ್ಯಾಸ್ / ಪೆಟ್ರೋನೇಟ್ ಪೈಪ್ ಲೈನ್ ನ Alignment ಅನ್ನು ಮಧ್ಯ ಭಾಗದಲ್ಲಿ ಅಳವಡಿಸಿ ತರವಾಗಿ ಎರಡು ಬದಿಗೆ 15.0 ಮೀ ನಂತೆ ಒಟ್ಟು 30.0 ಮೀ ಅಗಲದ ರಸ್ತೆಯನ್ನು ಕಾಯ್ದಿರಿಸಿ ಅನುಮೋದಿಸಲಾಗಿದೆ.

ಅರ್ಜಿದಾರರು ಉಲ್ಲೇಖ [16] ರಲ್ಲಿ ಸದರಿ ಬಡಾವಣೆಯಲ್ಲಿನ ಗ್ಯಾಸ್ / ಪೆಟ್ರೋನೇಟ್ ಪೈಪ್ ಲೈನ್ ನ Alignment ನ ವ್ಯತ್ಯಾಸವಿರುವುದರಿಂದ ಮಾರ್ಪಡಿತ ವಸತಿ ಬಡಾವಣೆ ನಕ್ಷೆ ಅನುಮೋದಿಸಲು ಕೋರಿರುವ ಸಂಬಂಧ ಉಲ್ಲೇಖ [17] ರ ಅನೌಪಚಾರಿಕ ಟಿಪ್ಪಣಿ ಪತ್ರದಲ್ಲಿ ಗ್ಯಾಸ್ / ಪೆಟ್ರೋನೇಟ್ ಪೈಪ್ ಲೈನ್ ನ Alignment ನ್ನು ಬಡಾವಣೆ ನಕ್ಷೆಯಲ್ಲಿ ನಿಖರವಾಗಿ ಗುರುತಿಸಿ ನೀಡಲು ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರು, ಡಿ.ಎಸ್.ಕೆ.ಎಲ್-2 ವಿಭಾಗ ರವರಿಗೆ ಕೋರಲಾಗಿರುತ್ತದೆ. ಉಲ್ಲೇಖ [18] ರ ಪತ್ರದೊಂದಿಗೆ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರು, ಡಿ.ಎಸ್.ಕೆ.ಎಲ್-2 ವಿಭಾಗ ರವರು ಬಡಾವಣೆ ನಕ್ಷೆಯಲ್ಲಿ ಗ್ಯಾಸ್/ ಪೆಟ್ರೋನೇಟ್ ಪೈಪ್ ಲೈನ್ ನ Alignment ನ್ನು ಗುರುತಿಸಿ ದೃಢೀಕರಿಸಿ ಸಲ್ಲಿಸಿರುತ್ತಾರೆ.

ಅದರಂತೆ ಬಡಾವಣೆ ನಕ್ಷೆಯನ್ನು ಪರಿಗಣಿಸುವ ಸಂಬಂಧ ರಸ್ತೆ ಮತ್ತು ಉದ್ಯಾನವನ / ಬಯಲು ಜಾಗ ಪ್ರದೇಶದಲ್ಲಿ ವ್ಯತ್ಯಾಸ ಇರುವುದರಿಂದ ಉಲ್ಲೇಖ [6] ರಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ/ ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸಿಕೊಂಡಿರುವುದನ್ನು ರದ್ದುಪಡಿಸಿ ಮತ್ತೊಮ್ಮೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ/ ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸಿಕೊಳ್ಳುವಂತೆ ಉಲ್ಲೇಖ [19] ರಲ್ಲಿ ಕಾರ್ಯಪಾಲಕ ಅಭಿಯಂತರರು, ಡಿ.ಎಸ್

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

ಕೆ.ಎಲ್-2 ವಿಭಾಗ ರವರಿಗೆ ತಿಳಿಸಲಾಗಿತ್ತು. ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ/ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಉಲ್ಲೇಖ [20] ರಲ್ಲಿ ಹಸ್ತಾಂತರಿಸಿಕೊಂಡಿರುವುದಾಗಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರು, ಡಿ.ಎಸ್.ಕೆ.ಎಲ್-2 ವಿಭಾಗದವರು ವರದಿ ಮಾಡಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಜಮೀನಿನಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17(2-A) ರ ಅಡಿಯಲ್ಲಿ Demarcation and Development ಉದ್ದೇಶಕ್ಕೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಲಾಗಿದೆ.

1	ಪ್ರಾಧಿಕಾರದಿಂದ ನೀಡಿರುವ ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ.
2	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
3	ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
4	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
5	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ, ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ವಸತಿ ವಿನ್ಯಾಸ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂದೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
6	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು ಹಾಗೂ ಸಿವಿಲ್ ವಾಚ್ಮನ್‌ಗಳೇನಾದರೂ ಇದ್ದಲ್ಲಿ ಪ್ರಾಧಿಕಾರವು ಜವಾಬ್ದಾರವಲ್ಲ.

ವಿಷಯ:- ಬೆಂಗಳೂರು ಉತ್ತರ (ಅವರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

7	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
8	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
9	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
10	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
11	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
12	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
13	ಪ್ರಶ್ನಿತ ಜಮೀನಿನಲ್ಲಿ Petronet MHB Ltd., ರವರ ಪೆಟ್ರೋಲಿಯಂ ಪೈಪ್ ಲೈನ್ ಹಾದು ಹೋಗಿರುವುದರಿಂದ ಸದರಿ ಪೈಪ್ ಲೈನ್ ಗೆ ಹೊಂದಿಕೊಂಡಿರುವ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ Petronet MHB Ltd., ರವರಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು.
14	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು. ಸಿವಿಲ್ ಕಾಮಗಾರಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಉಪಯೋಗಿಸತಕ್ಕದ್ದು.
15	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
16	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. (Dual Piping System)
17	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
18	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.


ವಿಷಯ:- ಬೆಂಗಳೂರು ಉತ್ತರ (ಅವರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.


19	ಸದರಿ ವಸತಿ ವಿನ್ಯಾಸದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (EWS) ಮತ್ತು ಕಡಿಮೆ ಆದಾಯ ವರ್ಗದವರಿಗಾಗಿ (LIG) ವಸತಿ ಬಡಾವಣೆ ನಕ್ಷೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆರ್ಥಿಕವಾಗಿ ಹಿಂದುಳಿದವರಿಗಾಗಿ (EWS) ಕಾಯ್ದಿರಿಸಿದ ನಿವೇಶನಗಳನ್ನು ಸಮಾಮೇಲನಗೊಳಿಸಿದಲ್ಲಿ ಸದರಿ ಉದ್ದೇಶವೇ ವಿಫಲವಾಗುವುದರಿಂದ EWS ಗಾಗಿ ಕಾಯ್ದಿರಿಸಿರುವ ನಿವೇಶನಗಳನ್ನು ಸಮಾಮೇಲನಗೊಳಿಸಬಾರದು.
20	ಗ್ರಾಮೀಣ ನೀರು ಸರಬರಾಜು ನೈರ್ಮಲ್ಯ ಇಲಾಖೆ/BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
21	ವಸತಿ ವಿನ್ಯಾಸ ನಕ್ಷೆಯಲ್ಲಿ Transformer Yard, RWH, OHT, SWM, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು ಹಾಗೂ Transformer ಗಳನ್ನು ರಸ್ತೆಯಲ್ಲಿ ಅಳವಡಿಸದೇ, ಇದಕ್ಕಾಗಿಯೇ ಕಾಯ್ದಿರಿಸಲಾಗಿರುವ yard ಪ್ರದೇಶದಲ್ಲಿಯೇ ನಿರ್ಮಿಸುವುದು.
22	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ RS ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಳ್ಳ ಮತ್ತು ಕೊಳ್ಳಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು, ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು.
22	ಅನುಮೋದಿತ ವಿನ್ಯಾಸ ನಕ್ಷೆಯನ್ನು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ)ದಲ್ಲಿ ನೋಂದಣಿ ಮಾಡಿಸುವುದು.
23	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶವು ಸೇರಿದಂತೆ ಬಡಾವಣೆಯಲ್ಲಿನ ಒಂದು ಹೆಕ್ಟೇರ್ ಪ್ರದೇಶದಲ್ಲಿ 241 ಮರಗಳಂತೆ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
23	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
24	ಘನ-ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976 ರ ಕಲಂ 20 ರಡಿಯಲ್ಲಿ ವಿಧಿಸಬಹುದಾದ Betterment Tax ಹೊಣೆಗಾರಿಕೆ ವ್ಯಾಪ್ತಿಯಲ್ಲಿ ಬರುವುದರ ಕುರಿತು ಸದರಿ ವಿನ್ಯಾಸದಲ್ಲಿನ ನಿವೇಶನ ಖರೀದಿದಾರರಿಗೆ ನೀಡುವ ಕ್ರಯಪತ್ರದಲ್ಲಿ ನಮೂದಿಸತಕ್ಕದ್ದು.
25	ವಿನ್ಯಾಸದಲ್ಲಿನ ಎಲ್ಲಾ ನಿವೇಶನಗಳ ಮಾಲೀಕರಿಗೆ ವಿನ್ಯಾಸದಲ್ಲಿನ ಎಲ್ಲಾ ನಿವೇಶನಗಳು Betterment Tax ವ್ಯಾಪ್ತಿಯಲ್ಲಿ ಬರುವ ಕುರಿತು ತಿಳುವಳಿಕೆಯನ್ನು ನೀಡತಕ್ಕದ್ದು.

ವಿಷಯ:- ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದಿಸುವ ಬಗ್ಗೆ.

26	ಪ್ರಾಧಿಕಾರದಿಂದ ಡಾ ಕೆ.ಶಿವರಾಮಕಾರಂತ ಬಡಾವಣೆಯ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ನಿವೇಶನಗಳಿಗೆ Betterment Tax ನ್ನು ನಿಗದಿಪಡಿಸಿದ ನಂತರ ಪ್ರಾಧಿಕಾರದ ನಿರ್ದೇಶನದಂತೆ Betterment Tax ನ್ನು ವಿನ್ಯಾಸದ ಮಾಲೀಕರು ಪಾವತಿಸತಕ್ಕದ್ದು. ಒಂದು ಪಕ್ಷ ವಿನ್ಯಾಸ ಮಾಲೀಕರು ಪಾವತಿಸದಿದ್ದಲ್ಲಿ, ನಿವೇಶನದಾರರು ಪಾವತಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
27	ಪ್ರಾಧಿಕಾರವು ಘನ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಪ್ರಾಧಿಕಾರ ತಿಳಿಸಿರುವ Betterment Tax ನ್ನು ಪ್ರಸ್ತಾವನೆಯಲ್ಲಿನ ವಿನ್ಯಾಸದಲ್ಲಿನ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಪಾವತಿಸಲು ವಿಫಲರಾದಲ್ಲಿ ವಿನ್ಯಾಸದ ಮಾಲೀಕರು / ನಿವೇಶನದ ಮಾಲೀಕರ ಮಾಲೀಕತ್ವದಲ್ಲಿನ ಯಾವುದೇ ಚರಾಸ್ತಿ ಮತ್ತು ಸ್ಥಿರಾಸ್ತಿಗಳನ್ನು ಭೂಕಂದಾಯ ಬೇಬಾಕಿ ಎಂದು ಸರ್ಕಾರ / ಪ್ರಾಧಿಕಾರ ವಸೂಲಿಗೆ ಕ್ರಮ ಜರುಗಿಸಲಾಗುವುದು ಹಾಗೂ ಈ ಕುರಿತಂತೆ ಯಾವುದೇ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಿ ಪ್ರಶ್ನಿಸುವುದಿಲ್ಲವೆಂದು ವಿನ್ಯಾಸ ಮಾಲೀಕರು ನೀಡಿರುವ ಪ್ರಮಾಣ ಪತ್ರಕ್ಕೆ ಬದ್ಧರಿರತಕ್ಕದ್ದು.

ಮೇಲ್ಕಂಡ ಷರತ್ತುಗಳಿಗೊಳಪಟ್ಟು ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಹೆಸರುಘಟ್ಟ ಹೋಬಳಿ, ಬ್ಯಾಲಕೆರೆ ಗ್ರಾಮದ ಸರ್ವೆ ನಂ.35/1(ಪಿ), 36/2, 37/2 ಮತ್ತು 40/1(ಪಿ) ರಲ್ಲಿನ 04 ಎಕರೆ 07 ಗುಂಟೆ (16,895.48 ಚ.ಮೀ) [06 ಗುಂಟೆ ಹೊರತುಪಡಿಸಿ] ವಿಸ್ತೀರ್ಣದ ಜಮೀನುಗಳಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17(2-A) ರ ಅಡಿಯಲ್ಲಿ Demarcation and Development ಉದ್ದೇಶಕ್ಕೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲಾಗಿದೆ.


ಆಯುಕ್ತರು


ಬೆಂಗಳೂರು, ಬೆಂಗಳೂರು

ಇವರಿಗೆ,

ಶ್ರೀ ಮುನಿಹನುಮಯ್ಯ ಮತ್ತು ಇತರರ
ಜಿಪಿಎದಾರರಾದ ಶ್ರೀ.ಬಿ ರಘುರಾಮಿರೇಡ್ಡಿ ಮತ್ತು
ಶ್ರೀ ಬಿ ರಾಮಮೋಹನ್ ರೆಡ್ಡಿ ರವರುಗಳು
ನಂ. 404, 'ಸಿ' ಬ್ಲಾಕ್ ಪೂರ್ವ,
ಯಲಹಂಕ ಉಪನಗರ, ಬೆಂಗಳೂರು - 560 065.

